



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಗುರುವಾರ, ೧೨, ಸೆಪ್ಟೆಂಬರ್, ೨೦೨೪(ಭಾದ್ರಪದ, ೨೧, ಶಕವರ್ಷ, ೧೯೪೬) BENGALURU, THURSDAY, 12, SEPTEMBER, 2024(BHADRAPADA, 21, SHAKAVARSHA, 1946)	ಸಂ. ೪೪೨ No.442
--------------------------	---	-------------------

## ಕರ್ನಾಟಕ ಸರ್ಕಾರ

ಸಂಖ್ಯೆ : ನಅಇ 250 ಬೆಂರೂಪ್ರಾ 2023(ಇ)

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಕಾಸ ಸೌಧ,  
ಬೆಂಗಳೂರು, ದಿನಾಂಕ :11-09-2024

## ಅಧಿಸೂಚನೆ

ಸರ್ಕಾರದ ಅಧಿಸೂಚನೆ ಸಂಖ್ಯೆ : ನಅಇ 222 ಬೆಂರೂಪ್ರಾ 2021(ಇ), ದಿನಾಂಕ : 23-03-2022 ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 4(ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರದನ್ವಯ ಶಿರಾ ಸ್ಥಳೀಯ ಯೋಜನಾ ಪ್ರದೇಶದಲ್ಲಿನ ಶಿರಾ ನಗರಸಭೆ ವ್ಯಾಪ್ತಿ ಮತ್ತು ಸುತ್ತಮುತ್ತಲಿನ 51 ಗ್ರಾಮಗಳಿಗೆ ಸೀಮಿತಗೊಳಿಸಿ ಪರಿಷ್ಕೃತ ಸ್ಥಳೀಯ ಯೋಜನಾ ಪ್ರದೇಶವನ್ನು ಘೋಷಿಸಿ, ಸದರಿ ಯೋಜನಾ ಪ್ರಾಧಿಕಾರದ ಎಲ್ಲೆಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ.

ಶಿರಾ ಪಟ್ಟಣವು ತಾಲ್ಲೂಕು ಕೇಂದ್ರ ಸ್ಥಾನವಾಗಿದ್ದು, ಶಿರಾ ಪಟ್ಟಣದ ಯೋಜನಾಬದ್ಧ ಬೆಳವಣಿಗೆಯ ಉದ್ದೇಶದಿಂದ ಹಾಗೂ ಸದರಿ ಪ್ರದೇಶದ ವ್ಯಾಪ್ತಿಯಲ್ಲಿನ ಅಭಿವೃದ್ಧಿಗಳನ್ನು ನಿಯಂತ್ರಿಸಲು ಶಿರಾ ಸ್ಥಳೀಯ ಯೋಜನಾ ಪ್ರದೇಶವನ್ನು ಮೇಲ್ವರ್ಗೀಕರಿಸಿ "ಶಿರಾ ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ" ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಆದ್ದರಿಂದ, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987 (ಕರ್ನಾಟಕ ಕಾಯ್ದೆ 34) ರ ಕಲಂ 3ರ ಉಪ ಕಲಂ (1) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ :11.09.2024 ರಿಂದ ಜಾರಿಗೆ ಬರುವಂತೆ ಶಿರಾ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಅಭಿವೃದ್ಧಿಗಾಗಿ ಶಿರಾ ಯೋಜನಾ ಪ್ರಾಧಿಕಾರವನ್ನು ಶಿರಾ ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ ರಚಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಲತಾ.ಕೆ)

ಸರ್ಕಾರದ ಅಧೀನ ಕಾರ್ಯದರ್ಶಿ,  
(ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ),  
ನಗರಾಭಿವೃದ್ಧಿ ಇಲಾಖೆ.

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)